

Was bewegt Sie im Augenblick? Was brauchen Sie? Was können wir für Sie tun? Was bringt Sie zu uns?

Themenfeld 1 – kognitive und kommunikative Fähigkeiten

Themenfeld 2 – Mobilität und Beweglichkeit

Themenfeld 3 – krankheitsbezogene Anforderungen und Belastungen

Name des Tagespflegegastes

Geburtsdatum

Gespräch am/Handzeichen Pflegefachkraft

Tagesgast/Angehöriger/Betreuer

Themenfeld 4 – Selbstversorgung

Themenfeld 5 – Leben in sozialen Beziehungen

Themenfeld 6 – Erhalt / Förderung von Alltagsfähigkeiten bzw. Sicherstellung von Rückzugsbedürfnissen

Erste fachliche Einschätzung der für die Pflege und Betreuung relevanten Risiken und Phänomene

	Erste fachliche Einschätzung der für die Pflege und Betreuung relevanten Risiken und Phänomene																Sonstiges							
	Dekubitus				Sturz				Inkontinenz				Schmerz				Ernährung							
			weitere Einschätzung notwendig				weitere Einschätzung notwendig				weitere Einschätzung notwendig				weitere Einschätzung notwendig						weitere Einschätzung notwendig			
	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein	ja	nein
1. kognitive und kommunikative Fähigkeiten	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
2. Mobilität und Beweglichkeit	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
3. krankheitsbezogene Anforderungen und Belastungen	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
4. Selbstversorgung	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>
5. Leben in sozialen Beziehungen	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>	<input type="checkbox"/>